

SHARE YOUR EXPERIENCE
ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE	
IP No.:	
OP No.:	



SRI DHARMASTHALA MANJUNATHESHWARA MULTI SPECIALITY HOSPITAL, UJIRE

ಒಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ : Mrs. Yashoda.
Patient Name and Address

ದೂರವಾಣಿ ಸಂಖ್ಯೆ/Phone Number : ದಾಖಲಾದ ದಿನಾಂಕ/Admission Date

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆಲೋಚನೆ/ಅಭಿಪ್ರಾಯಗಳು ನಮಗೆ ಉತ್ತಮ ಅರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ
Consultation Doctors Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment
given to the disease
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ತುರ್ತು/ಅಪಘಾತ
Emergency/Casualty
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ
Nursing Care Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ
Labour Theatre Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಆಯಾಗಳ ಸೇವೆಯ ಬಗ್ಗೆ
House Keeping Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇನ್ಶೂರೆನ್ಸ್ ವಿಭಾಗದ ಸೇವೆ
Insurance Department Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ

Laboratory Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಸ್ವಾಸ್ಥ್ಯ ನಿರ್ವಹಣೆ ಸೇವೆ

USG Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಎಕ್ಸ್-ರೇ ವಿಭಾಗದ ಸೇವೆ

X-Ray Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಸಿ.ಟಿ ಸ್ಕ್ಯಾನಿಂಗ್ ಸೇವೆ

C.T Scanning Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಇ.ಸಿ.ಬಿ ವಿಭಾಗದ ಸೇವೆ

ECG Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಭೌತಚಿಕಿತ್ಸಾ ವಿಭಾಗದ ಸೇವೆ

Physiotherapy Service

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಒಟ್ಟಾರೆ ಅನುಭವ

Overall Experience

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Fan, AC, Lights, Water Facilities
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಶುಚಿತ್ವ/Cleanliness

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಕ್ಯಾಂಟೀನ್/Canteen

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಆಂಬ್ಯುಲೆನ್ಸ್/Ambulance

Please describe/ವಿವರಣೆ:

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ Yes/ಹೌದು No/ಇಲ್ಲ

We you recommend our hospital to your friends and family

ಅನಿಷ್ಕೇಗಳು
Comments ಆಸ್ಪತ್ರೆಯ ಶುಚಿಯಾಗಿದೆ. ಉತ್ತಮವಾದ ಸೌಲಭ್ಯಗಳು ಯೋಚಿಸಿದೆ.
ಮಾಲ್ದಾ ಬಹಳ ಕಾಳಜಿಯಿಂದ ನೋಡಿಕೊಂಡರು.

ಅನಿಷ್ಕೆ/ಪ್ರತಿಕ್ರಿಯೆಗಳನ್ನು ನೀಡಿದವರು
Feedback Submitted by Patient/ರೋಗಿ Patient Relative /ರೋಗಿ ಸಂಬಂಧಿ Staff /ಸಿಬ್ಬಂದಿ

Signature